



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 28 | ಸಂಚಿಕೆ : 34 | ಡಿಸೆಂಬರ್ 1, 2021 | ಬುಧವಾರ | ಪುಟಗಳು : 8 | ಬೆಲೆ : 2/-

ಕೇಂದ್ರ ಸರಕಾರಕ್ಕೆ ನಿರೀಕ್ಷೆಗೂ ಮೀರಿದ ತೆರಿಗೆ ವರಮಾನ : ತರುಣ್ ಬಜಾಜ್

ಹೊಸದಿಲ್ಲಿ : ದೇಶದಲ್ಲಿ ಕಳೆದ ಅಕ್ಟೋಬರ್‌ವರೆಗೆ ಸಂಗ್ರಹವಾಗಿರುವ ನೇರ ತೆರಿಗೆಗಳ ನಿವ್ವಳ ಮೊತ್ತ 6 ಲಕ್ಷ ಕೋಟಿ ರೂಪಾಯಿ ದಾಟಿದೆ. ಅಲ್ಲದೆ, ಪ್ರಸ್ತುತ ಆರ್ಥಿಕ ವರ್ಷದಲ್ಲಿ ಸರಾಸರಿ ಮಾಸಿಕ 'ಸರಕು ಮತ್ತು ಸೇವೆಗಳ ತೆರಿಗೆ' (ಜಿಎಸ್‌ಟಿ) ಸುಮಾರು 1.15 ಲಕ್ಷ ಕೋಟಿ ರೂಪಾಯಿಯಷ್ಟಾಗುವ ಅಂದಾಜಿದೆ. ಹೀಗಾಗಿ 2021-22ರಲ್ಲಿ ಕೇಂದ್ರ ಸರಕಾರದ ಸಂಗ್ರಹ ಪ್ರಮಾಣವು ಬಜೆಟ್ ಅಂದಾಜುಗಳನ್ನು ಮೀರಿಸಲಿದೆ ಎಂದು ಕೇಂದ್ರ ಕಂದಾಯ ಕಾರ್ಯದರ್ಶಿ ತರುಣ್ ಬಜಾಜ್ ಹೇಳಿದ್ದಾರೆ.



22.2 ಲಕ್ಷ ಕೋಟಿ ರೂಪಾಯಿ ಆದಾಯ ಸಂಗ್ರಹ ಮಾಡುವ ಗುರಿಯನ್ನು ಕೇಂದ್ರ ಸರಕಾರ ಹೊಂದಿತ್ತು. ಅಲ್ಲದೆ ತೆರಿಗೆ ಸಂಗ್ರಹದಲ್ಲಿ ಶೇ.9.5ರಷ್ಟು ಹೆಚ್ಚಳವಾಗಲಿದೆ ಎಂಬ ನಿರೀಕ್ಷೆಯೂ ಇತ್ತು. ಕಳೆದ ಆರ್ಥಿಕ ವರ್ಷ (2020-21)ದಲ್ಲಿ ತೆರಿಗೆ ಮೂಲಕ 20.2 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿತ್ತು.

ನೇರ ತೆರಿಗೆಗಳ ಮೂಲಕ ಈ ವರ್ಷದಲ್ಲಿ ಒಟ್ಟು 11 ಲಕ್ಷ ಕೋಟಿ ರೂಪಾಯಿ ಆದಾಯ ಸಂಗ್ರಹ ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಪೈಕಿ ಕಾರ್ಪೊರೇಟ್ ತೆರಿಗೆಗಳ ಮೂಲಕ 5.47 ಲಕ್ಷ ಕೋಟಿ ರೂಪಾಯಿ, ಹಾಗೂ ಆದಾಯ ತೆರಿಗೆ ಮೂಲಕ 5.61 ಲಕ್ಷ ಕೋಟಿ ರೂಪಾಯಿ ಸಂಗ್ರಹವೂ ಸೇರಿದೆ.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಹಾಗೂ ಅಡುಗೆ ಎಣ್ಣೆ ಮೇಲಿನ ಸೀಮಾ ಸುಂಕ ಕಡಿಮೆ ಮಾಡಿದ್ದರ ಪರಿಣಾಮವಾಗಿ ಕೇಂದ್ರ ಸರಕಾರದ ಬೊಕ್ಕಸಕ್ಕೆ ಈ ವರ್ಷ ಸುಮಾರು 80,000 ಕೋಟಿ ರೂಪಾಯಿಯಷ್ಟು ನಷ್ಟ ಸಂಭವಿಸಲಿದೆ ಎಂದು ಬಜಾಜ್ ಅವರು ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯ ಅಡಿಯಲ್ಲಿ ಸಂಗ್ರಹ ಆಗುವ ವರಮಾನವು ನವೆಂಬರ್ ತಿಂಗಳಲ್ಲಿ ದೊಡ್ಡ ಪ್ರಮಾಣದಲ್ಲಿಯೇ ಇರಲಿದೆ. ಆದರೆ, ಇದು ಡಿಸೆಂಬರ್‌ನಲ್ಲಿ ತುಸು ಕಡಿಮೆ ಆಗಬಹುದು. ಜನವರಿ - ಮಾರ್ಚ್ ತ್ರೈಮಾಸಿಕದಲ್ಲಿ ಜಿಎಸ್‌ಟಿ ವರಮಾನ ಸಂಗ್ರಹ ಮತ್ತೆ ಹೆಚ್ಚಳ ಆಗಲಿದೆ ಎಂದು ಕೇಂದ್ರವು ಅಂದಾಜು ಮಾಡಿದೆ ಎಂದು ತರುಣ್ ಬಜಾಜ್ ತಿಳಿಸಿದ್ದಾರೆ.

ಬ್ಯಾಂಕ್ ಪದ ಬಳಸುವಂತಿಲ್ಲ ಎಂದು ಸಹಕಾರಿ ಸಂಘಗಳಿಗೆ ಆರ್‌ಬಿಐ ಎಚ್ಚರಿಕೆ

ನವದೆಹಲಿ : ದೇಶದಲ್ಲಿ ಸಹಕಾರಿ ಸಂಘಗಳು ತಮ್ಮ ಹೆಸರಿನಲ್ಲಿ ಬ್ಯಾಂಕ್ ಎಂಬ ಪದವನ್ನು ಬಳಸದಂತೆ ಭಾರತೀಯ ರಿಸರ್ವ್ ಬ್ಯಾಂಕ್ ಎಚ್ಚರಿಕೆ ನೀಡಿದೆ. ಸಹಕಾರಿ ಸಂಘಗಳು ಬ್ಯಾಂಕ್ ಪದವನ್ನು ಬಳಸುವುದು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಗೆ ವಿರುದ್ಧವಾಗುತ್ತದೆ. ಕೇಂದ್ರ ಬ್ಯಾಂಕಿನಿಂದ ಯಾವುದೇ ಪರವಾನಗಿ ಅಥವಾ ಅನುಮೋದನೆಯಿಲ್ಲದೆ ತಮ್ಮ ಸದಸ್ಯರಲ್ಲದ ಜನರಿಂದ ಠೇವಣಿಗಳನ್ನು ಸ್ವೀಕರಿಸದಂತೆ ಆರ್‌ಬಿಐ ಎಚ್ಚರಿಕೆ ನೀಡಿದೆ.



ಹಾಗೂ ಸಹ ಸದಸ್ಯರಿಂದ ಠೇವಣಿಗಳನ್ನು ಸ್ವೀಕರಿಸುತ್ತಿರುವುದು ಭಾರತೀಯ ರಿಸರ್ವ್ ಬ್ಯಾಂಕ್ ಗಮನಕ್ಕೆ ಬಂದಿರುತ್ತದೆ. "1949ರ ಬಿ.ಆರ್. ಕಾಯ್ದೆಯ ಅಡಿಯಲ್ಲಿ ಅಂತಹ ಸಂಘಗಳಿಗೆ ಯಾವುದೇ ಪರವಾನಗಿಯನ್ನು ನೀಡಲಾಗಿಲ್ಲ ಅಥವಾ ಬ್ಯಾಂಕಿಂಗ್ ವ್ಯವಹಾರವನ್ನು ಮಾಡಲು ಆರ್‌ಬಿಐ ನಿಂದ ಅಧಿಕಾರ ಪಡೆದಿಲ್ಲ ಎಂದು ಸಾರ್ವಜನಿಕರಿಗೆ ಈ ಮೂಲಕ ತಿಳಿಸಲಾಗಿದೆ" ಎಂದು ಆರ್‌ಬಿಐ ಹೇಳಿದೆ.

ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949ರ ತಿದ್ದುಪಡಿಯ ನಂತರ ದೇಶದಲ್ಲಿನ ಸಹಕಾರಿ ಸಂಘಗಳು ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅನುಮತಿಯಿಲ್ಲದೇ ತಮ್ಮ ಹೆಸರುಗಳ ಭಾಗವಾಗಿ 'ಬ್ಯಾಂಕ್', 'ಬ್ಯಾಂಕರ್' ಅಥವಾ 'ಬ್ಯಾಂಕಿಂಗ್' ಪದಗಳನ್ನು ಬಳಸುವಂತಿಲ್ಲ. ಕಳೆದ 2020ರ ಸೆಪ್ಟೆಂಬರ್ 29ರಂದು ಈ ಕಾಯ್ದೆಯು ಜಾರಿಗೆ ಬಂದಿರುತ್ತದೆ. ಅದಾಗ್ಯೂ, ಕೆಲವು ಸಹಕಾರಿ ಸಂಘಗಳು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿ ತಮ್ಮ ಹೆಸರಿನಲ್ಲಿ 'ಬ್ಯಾಂಕ್' ಪದವನ್ನು ಬಳಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಆರ್‌ಬಿಐ ಹೇಳಿಕೆಯಲ್ಲಿ ತಿಳಿಸಿದೆ.

ಅಂತಹ ಸೊಸೈಟಿಗಳು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯಡಿ ಯಾವುದೇ ಪರವಾನಗಿಯನ್ನು ಹೊಂದಿರುವುದಿಲ್ಲ. ಬ್ಯಾಂಕಿಂಗ್ ವ್ಯವಹಾರವನ್ನು ನಡೆಸಲು ಆರ್‌ಬಿಐನಿಂದ ಅಧಿಕಾರ ಪಡೆದಿಲ್ಲ ಎಂದು ಆರ್‌ಬಿಐ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ಸಹಕಾರಿ ಸಂಘಗಳಲ್ಲಿ ಬ್ಯಾಂಕಿಂಗ್ ವಹಿವಾಟು : ದೇಶದ ಕೆಲವು ಸಹಕಾರಿ ಸಂಘಗಳು ನಿಬಂಧನೆಗಳನ್ನು ಉಲ್ಲಂಘಿಸಿ ಬ್ಯಾಂಕಿಂಗ್ ವ್ಯವಹಾರ ನಡೆಸುವುದಕ್ಕೆ ಸಮಾನವಾಗಿ ವಹಿವಾಟು ನಡೆಸುತ್ತಿವೆ. ಸದಸ್ಯರಲ್ಲದ, ನಾಮಮಾತ್ರದ ಸದಸ್ಯರ

ಠೇವಣಿಗಳಿಗೆ ರಕ್ಷಣಾ ವಿಮೆ ಇರುವುದಿಲ್ಲ : "ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ (ಡಿಐಸಿಬಿಸಿ)ಯಿಂದ ವಿಮಾ ರಕ್ಷಣೆಯು ಈ ಸೊಸೈಟಿಗಳೊಂದಿಗೆ ಇರಿಸಲಾದ ಠೇವಣಿಗಳಿಗೆ ಲಭ್ಯವಿಲ್ಲ. ಸಾರ್ವಜನಿಕರು ತಾವು ಬ್ಯಾಂಕ್ ಎಂದು ಹೇಳಿಕೊಂಡರೆ ಅಂತಹ ಸಹಕಾರಿ ಸಂಘಗಳ ಬಗ್ಗೆ ಎಚ್ಚರಿಕೆ ವಹಿಸಲು ಮತ್ತು ಎಚ್ಚರಿಕೆಯಿಂದ ನಿರ್ವಹಿಸಲು ಸಲಹೆ ನೀಡಲಾಗುತ್ತದೆ. ಅವರೊಂದಿಗೆ ವ್ಯವಹರಿಸುವ ಮೊದಲು ಆರ್‌ಬಿಐ ನೀಡಿದ ಬ್ಯಾಂಕಿಂಗ್ ಪರವಾನಗಿಯನ್ನು ಗಮನಿಸಬೇಕು ಎಂದು ಆರ್‌ಬಿಐ ತಿಳಿಸಿದೆ.

ಅತ್ತೀಯ ಸಹಕಾರಿಗಳೇ...

ಆನ್ಲೈನ್ ಲೋನ್ ಆ್ಯಪ್‌ಗಳ ನಿಯಂತ್ರಣಕ್ಕೆ
ಪ್ರತ್ಯೇಕ ಕಾನೂನು ಶೀಘ್ರ ಅಗತ್ಯ ಇದೆ

ಇಂದಿನ ದಿನಗಳಲ್ಲಿ ಮಧ್ಯಮ ವರ್ಗದ ಜನರ ಜೀವನ ನಿರ್ವಹಣೆ ತುಂಬಾ ಕಷ್ಟಕರವಾಗಿ ಬಿಟ್ಟಿದೆ. ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನ ಮುಖಿಯಾಗಿವೆ. ಇಂಧನ ಬೆಲೆಯಂತೂ ಯಾವ ಹತೋಟಿಯೂ ಇಲ್ಲದೆ ದಿನ ನಿತ್ಯ ಏರುತ್ತಲೇ ಇದೆ. ಹೀಗಿರುವಾಗ ಬರುವ ಸಂಬಳ ಕುಟುಂಬದ ನಿತ್ಯ ಖರ್ಚು-ವೆಚ್ಚಗಳಿಗೆ ಹಣ ಹೊಂದಿಸುವುದು ಕಷ್ಟಕರವಾಗಿ ಬಿಟ್ಟಿದೆ. ಕೈಯಲ್ಲಿ ಹಣ ಇಲ್ಲದಿದ್ದಾಗ ಸಂಬಂಧಿಕರು, ಸ್ನೇಹಿತರ ಬಳಿ ಸಾಲ ಕೇಳಿ ಪಡೆಯುವುದು ಸಹಜ. ಆದರೆ ಹೆಚ್ಚು ಕಡಿಮೆ ಅವರ ಸ್ಥಿತಿಯೂ ಅಷ್ಟೇ.

ಇದನ್ನು ಅರಿತೇ ಕೆಲ ಆನ್‌ಲೈನ್ ಲೋನ್ ಆ್ಯಪ್‌ಗಳು ಆರಂಭಗೊಂಡಿವೆ. ಈ ಆ್ಯಪ್‌ನಲ್ಲಿ ಕೆಲ ವ್ಯಯಕ್ತಿಕ ಮಾಹಿತಿ ನೀಡಿದರೆ ಸಾಕು. ಕೂಡಲೇ ನಿಮ್ಮ ಬ್ಯಾಂಕ್ ಖಾತೆಗೆ ಸಾಲದ ಮೊತ್ತ ಜಮಾ ಆಗುತ್ತದೆ. ಹಾಗೇ ಮುಂದಿನ ದಿನಗಳಲ್ಲಿ ಸಂಕಷ್ಟಗಳು ಶುರುವಾಗುತ್ತಿರುವ ವರದಿಗಳು ಬರುತ್ತಿವೆ. ಕಂತುಗಳ ಮರುಪಾವತಿಯಲ್ಲಿ ತುಸು ವ್ಯತ್ಯಾಸವಾದರೂ, ಸಾಲದ ಕಂತು ತೀರಿಸಿದರೂ ಆ್ಯಪ್‌ಗಳ ಕಿರುಕುಳದ ಕಂತು ಮುಗಿಯುವುದಿಲ್ಲ. ತೀರಾ ಸುಲಭವಾಗಿ ಸಿಗುವ ಇಂತಹ ಸಾಲವನ್ನು ಪಡೆದವರು ಅದರಿಂದ ಹೊರಬರಲಾಗದೇ ನರಳುತ್ತಿರುವುದು ಆತಂಕ ಉಂಟು ಮಾಡುವ ವಿಷಯವಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಆ್ಯಪ್ ಸಾಲದ ಬಗ್ಗೆ ದೂರುಗಳ ಸಂಖ್ಯೆ ಹೆಚ್ಚಾದ ನಂತರ, ಸಮಿತಿಯೊಂದನ್ನು ರಚಿಸಿ, ಇಂತಹ ಆ್ಯಪ್‌ಗಳ ನಿಯಂತ್ರಣಕ್ಕೆ ಶಿಫಾರಸುಗಳನ್ನು ಸಲ್ಲಿಸಲು ಸೂಚಿಸಿತ್ತು. ಈಗ ಈ ಸಮಿತಿಯು ಕೆಲವು ಶಿಫಾರಸುಗಳನ್ನು ಸಲ್ಲಿಸಿದೆ. ದೇಶದಲ್ಲಿ ಸಾವಿರಕ್ಕೂ ಹೆಚ್ಚು ಈ ಬಗೆಯ ಸಾಲ ನೀಡುವ ಆ್ಯಪ್‌ಗಳಿವೆ. ಅವುಗಳ ಪೈಕಿ ಅರ್ಧಕ್ಕೂ ಹೆಚ್ಚಿನ ಆ್ಯಪ್‌ಗಳು ಅಕ್ರಮವಾಗಿ ಸಾಲ ನೀಡುತ್ತಿವೆ ಎಂದು ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ. ಆ್ಯಪ್‌ಗಳ ಮೂಲಕ ಸಾಲ ನೀಡುವ ವ್ಯವಸ್ಥೆಯನ್ನು ನಿಯಂತ್ರಿಸಲು ಪ್ರತ್ಯೇಕ ಕಾನೂನಿನ ಅಗತ್ಯ ಇದೆ ಎಂದೂ ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ.

ಈ ಬಗೆಯ ಆನ್ಲೈನ್ ಲೋನ್ ಆ್ಯಪ್‌ಗಳ ಬಗ್ಗೆ ಆನ್ಲೈನ್ ಮೂಲಕವೇ ದೂರು ನೀಡಲು ಆರ್‌ಬಿಐ ಸಚಿವ ಎಂಬ ಪೋರ್ಟಲ್ ರೂಪಿಸಿದೆ. ಮೂರೇ ತಿಂಗಳ ಅವಧಿಯಲ್ಲಿ ಎರಡೂವರೆ ಸಾವಿರಕ್ಕೂ ಅಧಿಕ ದೂರುಗಳು ಸಚಿವರಲ್ಲಿ ದಾಖಲಾಗಿವೆ. ದೂರುಗಳ ಪಟ್ಟಿಯಲ್ಲಿ ಕರ್ನಾಟಕವು ಎರಡನೆಯ ಸ್ಥಾನದಲ್ಲಿ ಇದೆ.

ಜನಸಾಮಾನ್ಯರು ಸಾಲದ ಹೆಸರಿನಲ್ಲಿ ಯಾವುದೇ ಕಿರುಕುಳಗಳಿಗೆ ಒಳಗಾಗದಂತೆ ನೋಡಿಕೊಳ್ಳಲು ಇಂತಹ ಆ್ಯಪ್‌ಗಳ ಮೇಲೆ ನಿಗಾ ಇರಿಸಬೇಕಾದ ಅಗತ್ಯವಿದೆ. ಕೇಂದ್ರ ಸರ್ಕಾರ ಮತ್ತು ಆರ್‌ಬಿಐ ಈ ಆನ್ಲೈನ್ ಲೋನ್ ಆ್ಯಪ್‌ಗಳ ಉದ್ಯಮದ ನಿಯಂತ್ರಣಕ್ಕೆ ಶಾಸನಬದ್ಧ ವ್ಯವಸ್ಥೆಯೊಂದನ್ನು ರೂಪಿಸಿ ಅದನ್ನು ಹತೋಟಿಯಲ್ಲಿಡಬೇಕಿದೆ.

ಹಾಗೆಯೇ, ಈ ಬಗೆಯ ಆ್ಯಪ್‌ಗಳು ಕಾನೂನು ಪ್ರಕಾರವೇ ಸಾಲ ನೀಡುವುದು ಮತ್ತು ವಸೂಲಿ ಮಾಡಿಕೊಳ್ಳುವುದು ಮಾಡಬೇಕೆಂದು ಹೊರತು ಅವರನ್ನು ಕಿರುಕುಳಕ್ಕೆ, ಸಂಕಷ್ಟಕ್ಕೆ ಈಡುಮಾಡುವುದು ಯಾವುದೇ ರೀತಿಯಲ್ಲೂ ಸಮರ್ಥನೀಯವಲ್ಲ.

» ಎಚ್.ಕೆ. ಪಾಟೀಲ
ಅಧ್ಯಕ್ಷರು

ಶ್ರೀ ಹರೀಶ್ ಆಚಾರ್ಯ
ರವರಿಗೆ ಮೈಸೂರು
ವಿಶ್ವವಿದ್ಯಾನಿಲಯದಿಂದ
ಪಿಎಚ್.ಡಿ. ಪ್ರದಾನ

ಮೈಸೂರು ವಿಶ್ವವಿದ್ಯಾನಿಲಯವು ಗಾಂಧೀ ಅಧ್ಯಯನ ಕೇಂದ್ರದ ಅಡಿಯಲ್ಲಿ “ಗಾಂಧೀಜಿ ಚಿಂತನೆಯ ಆದರ್ಶ ಗ್ರಾಮ ಅನುಷ್ಠಾನದಲ್ಲಿ ಸಹಕಾರ ಸಂಘಗಳು : ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಯನ” ಎಂಬ ವಿಷಯ ಕುರಿತು ಶ್ರೀ ಹರೀಶ್ ಆಚಾರ್ಯ ಇವರು ಡಾ. ಎಸ್. ಶಿವರಾಜಪ್ಪ, ವಿಶ್ರಾಂತ ನಿರ್ದೇಶಕರು, ಪ್ರಾಚ್ಯ ವಿದ್ಯಾ ನಿರ್ದೇಶನಾಲಯ, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಇವರ ಮಾರ್ಗದರ್ಶನದಲ್ಲಿ ಸಾದರಪಡಿಸಿದ ಸಂಶೋಧನಾ ಮಹಾಪ್ರಬಂಧವನ್ನು ಅಂಗೀಕರಿಸಿ ಪಿಎಚ್.ಡಿ ಪದವಿ ನೀಡಿದೆ.

ಶ್ರೀ ಹರೀಶ್ ಆಚಾರ್ಯ ಇವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕವಾಗಿ ಶಿಕ್ಷಣ ಮತ್ತು ಸಹಕಾರ ಕ್ಷೇತ್ರದಲ್ಲಿ ಗುರುತರವಾದ ಕಾರ್ಯವನ್ನು ಮಾಡುತ್ತಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇವರು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ, ಮಂಗಳೂರು ಮತ್ತು ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ., ಮಂಗಳೂರು ಇದರ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಹಾಗೆಯೇ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರಾಗಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿಯೊನಿಯನ್ ಲಿ., ಇದರ ಪೂರ್ವ ಅಧ್ಯಕ್ಷರಾಗಿ ಹಾಗೂ ಹಾಲಿ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಸ್ವರ್ಣಭಾರತಿ ಸಹಕಾರ ಬ್ಯಾಂಕಿನ ಎ ಟಿ ಎಂ ಉದ್ಘಾಟನೆ



ಬೆಂಗಳೂರು : ಸ್ವರ್ಣಭಾರತಿ ಸಹಕಾರ ಬ್ಯಾಂಕಿನಲ್ಲಿ ದಿನಾಂಕ : 24-11-2021 ರಂದು ಬ್ಯಾಂಕಿನ ಸಂಸ್ಥಾಪನಾ ಅಧ್ಯಕ್ಷರಾದ ಶ್ರೀ ಟಿ.ಎನ್. ಚೌಡಪ್ಪನವರ ಅಮೃತ ಹಸ್ತದಿಂದ ಮತ್ತು ಹಾಲಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಪಿ.ಎಲ್. ವೆಂಕಟರಾಮರೆಡ್ಡಿ ಹಾಗೂ ಬ್ಯಾಂಕಿನ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ವರ್ಗದ ಉಪಸ್ಥಿತಿಯಲ್ಲಿ ಎ ಟಿ ಎಂ ಉದ್ಘಾಟಿಸಲಾಯಿತು.

ಸಾಗರದ ಶ್ರೀ ಗಣಪತಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ 106ನೇ ವಾರ್ಷಿಕ ಮಹಾಸಭೆ

ಸಾಗರ : ದಿನಾಂಕ : 31.10.2021 ರಂದು ಸಾಗರದ ಶ್ರೀ ಗಣಪತಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಶ್ರೀ ಗಣಪತಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ., ಸಾಗರ. ಇದರ 106 ನೇ ವರ್ಷದ ವಾರ್ಷಿಕ ಸರ್ವಸದಸ್ಯರ ವರ್ಚುವಲ್ ಮಹಾಸಭೆಯು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ವಿ ಶಂಕರ್ ಇವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಜರುಗಿತು.

ಬ್ಯಾಂಕಿನ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಜ್ಯೋತಿ ಬೆಳಗುವುದರೊಂದಿಗೆ ಮಹಾಸಭೆಯ ಕಾರ್ಯಕ್ರಮಗಳು ವಿಧ್ಯುಕ್ತವಾಗಿ ಪ್ರಾರಂಭಗೊಂಡವು. 2020-21 ನೇ ಸಾಲಿನಲ್ಲಿ ನಿಧನರಾದ ಬ್ಯಾಂಕಿನ ಸದಸ್ಯರಿಗೆ ಸಂತಾಪ ಸೂಚಿಸುವುದರೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮಹಾಸಭೆಯಲ್ಲಿ ವಿಷಯಗಳು ಮುಗಿದ ಬಳಿಕ ಮಾತನಾಡಿದ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ವಿ ಶಂಕರ್ ರವರು ಅಧ್ಯಕ್ಷೀಯ ಭಾಷಣ ಮಾಡುತ್ತಾ ಕಳೆದ ಸಾಲಿನಲ್ಲಿ ಬ್ಯಾಂಕು ಗಣನೀಯವಾಗಿ ಪ್ರಗತಿ ಹೊಂದುತ್ತಿದ್ದು ಇದಕ್ಕೆ ಬ್ಯಾಂಕಿನ ಸದಸ್ಯರು ಹಾಗೂ ಗ್ರಾಹಕರೇ ಕಾರಣ ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕಿನ ಆಡೀಟ್ ವರ್ಗೀಕರಣವು 'ಎ' ಯಲ್ಲೇ ಮುಂದುವರೆದಿದೆ ಎಂದು ತಿಳಿಸಿದರು. ದಿನಾಂಕ: 31.03.2021 ಕ್ಕೆ ರೂ.964.08 ಲಕ್ಷಗಳಷ್ಟು ಷೇರು ಬಂಡವಾಳವನ್ನು ಹೊಂದಿದ್ದು 10,000ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುತ್ತದೆ. ರೂ.23271.31 ಲಕ್ಷಗಳಷ್ಟು ದುಡಿಯುವ ಬಂಡವಾಳದೊಂದಿಗೆ ರೂ.19239.36 ಲಕ್ಷಗಳಷ್ಟು ಲೇವಣಿ ಹೊಂದಿದ್ದು ರೂ.13467.17 ಲಕ್ಷಗಳಷ್ಟು ಸಾಲ ನೀಡಲಾಗಿದೆ. ರೂ.224.73 ಲಕ್ಷಗಳಷ್ಟು ಲಾಭ ಗಳಿಸಲಾಗಿದೆ. ಮಹಾಸಭೆಯಲ್ಲಿ ಶೇ.10 ರಷ್ಟು ಷೇರು ಲಾಭಾಂಶವನ್ನು ಘೋಷಿಸಲಾಗಿದೆ. ಈ ಯಶಸ್ಸಿಗೆ ಕಾರಣೀಭೂತರಾದ ಬ್ಯಾಂಕಿನ ಷೇರುದಾರರು ಹಾಗೂ ಗ್ರಾಹಕರೇ ಬ್ಯಾಂಕಿನ ಬೆನ್ನೆಲುಬಾಗಿರುತ್ತಾರೆ ಎಂದು ತಿಳಿಸಲು ಸಂತೋಷವಾಗುತ್ತದೆ ಎಂದರು.

ಬ್ಯಾಂಕು ಈಗಾಗಲೇ ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶನದ ಅನುಸಾರ ಕೋರ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಅಳವಡಿಸಿಕೊಂಡು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಹಾಗೆಯೇ ಎನ್‌ಈಎಫ್‌ಟಿ/ ಆರ್‌ಟಿಜಿಎಸ್, ಎಸ್‌ಎಮ್‌ಎಸ್, ಬಿಬಿಪಿಎಸ್, ಇ-ಸ್ಟಾಂಪಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೌಲಭ್ಯಗಳನ್ನು ಜಾರಿಗೆ ಕೊಡಲಾಗಿದ್ದು ಹಲವಾರು ನಮ್ಮ ಗ್ರಾಹಕರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು. ನಮ್ಮ ಬ್ಯಾಂಕು ಸಹ ರಾಷ್ಟ್ರೀಕೃತ



ಬ್ಯಾಂಕುಗಳಿಗೆ ಸರಿ ಸಮನಾಗಿ ಸೌಲಭ್ಯಗಳನ್ನು ಜಾರಿಗೊಳಿಸಲಾಗುತ್ತಿದ್ದು ಈಗಾಗಲೇ ಇದೇ ವರ್ಷದಲ್ಲಿ ಬ್ಯಾಂಕಿನ ಗ್ರಾಹಕರಿಗೆ "ಎಟಿಎಮ್ ಹಾಗೂ ಪಿಒಎಸ್" ಸೌಲಭ್ಯವನ್ನು ಜಾರಿಗೊಳಿಸಿ ಸೇವೆಯನ್ನು ನೀಡುತ್ತಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕು ಇನ್ನೂ ಮುಂದು ಸಹ ಸಾಕಷ್ಟು ಯೋಜನೆಗಳನ್ನು ಇಟ್ಟುಕೊಳ್ಳಲಾಗಿದ್ದು ಸಮಾಜ ಸೇವೆಯೊಂದಿಗೆ ಬ್ಯಾಂಕಿನ ಗ್ರಾಹಕರಿಗೆ ಐಎಮ್‌ಪಿಎಸ್, ಈಕಾಂ, ನ್ಯಾಚ್, ಎಬಿಪಿಎಸ್ ಮತ್ತು ಯುಪಿಎ ಸೌಲಭ್ಯಗಳನ್ನು ಜಾರಿಗೆ ಕೊಡಲಾಗುವುದು ಎಂದು ಈ ಮೂಲಕ ಮಹಾಸಭೆಗೆ ತಿಳಿಸಿದರು.

ಈ ಮಹಾಸಭೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಆರ್ ಶ್ರೀನಿವಾಸ್, ನಿರ್ದೇಶಕರಾದ ಶ್ರೀ ಎಸ್ ಗಜಾನನ ಜೋಯಿಸ್, ಶ್ರೀ ಕೃಷ್ಣಮೂರ್ತಿ ಭಂಡಾರಿ, ಶ್ರೀ ವಿ ಗುರು, ಶ್ರೀ ಎಮ್ ಎಸ್ ಗೌಡರ್, ಶ್ರೀ ಉದಯ ಕಾಮತ್, ಶ್ರೀ ವಿನಾಯಕ ರಾವ್, ಶ್ರೀ ದೇವೇಂದ್ರ, ಶ್ರೀ ನಾರಾಯಣ, ಶ್ರೀ ಎಸ್ ಎಮ್ ರಮೇಶ್, ಶ್ರೀಮತಿ ಶೋಭಾ ಲಂಬೋಧರ್, ಶ್ರೀಮತಿ ಸರಸ್ವತಿ ನಾಗರಾಜ್ ವೃತ್ತಿಪರ ನಿರ್ದೇಶಕರಾದ ಶ್ರೀ ಹೆರಾಲ್ಡ್ ರಾಡ್ರಿಗಸ್, ಶ್ರೀ ಶ್ರೀರಾಂ ಎಸ್ ಎಸ್ ಹಾಗೂ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ಲಲಿತಾಂಬಿಕೆ ಬಿ ಇವರು ಮಹಾಸಭೆಯಲ್ಲಿ ಉಪಸ್ಥಿತರಿದ್ದರು.

ಮಹಾಸಭೆಯು ಶ್ರೀಮತಿ ಸುಧಾ ಕೆ ಎಸ್ ರವರ ಪ್ರಾರ್ಥನೆಯಿಂದ ಪ್ರಾರಂಭವಾಗಿ ಶ್ರೀ ಉದಯ ಕಾಮತ್‌ರವರು ಸ್ವಾಗತ ಕೋರಿದ್ದು ಶ್ರೀ ಕೃಷ್ಣಮೂರ್ತಿ ಭಂಡಾರಿರವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಮಹಾಲಕ್ಷ್ಮೀ ಬ್ಯಾಂಕಿನ 43ನೇ ವಾರ್ಷಿಕ ಮಹಾಸಭೆ ನಿರಂತರ 12 ವರ್ಷಗಳಿಂದ ಶೇ.18 ಡಿವಿಡೆಂಡ್ ಘೋಷಣೆ



ಉಡುಪಿ : ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ 2020-21ರ ಆರ್ಥಿಕ ವರ್ಷದ 43ನೇ ವಾರ್ಷಿಕ ಮಹಾಸಭೆಯು ದಿನಾಂಕ : 01-11-2021 ರಂದು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಎ ಸುವರ್ಣರವರ ಅಧ್ಯಕ್ಷತೆಯಲ್ಲಿ ಉಡುಪಿ ಪುರಭವನದಲ್ಲಿ ಜರುಗಿತು.

ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಎ ಸುವರ್ಣರವರು ಸರ್ವ ಸದಸ್ಯರನ್ನು ಸ್ವಾಗತಿಸಿ, ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ನಿರಂತರ 12 ವರ್ಷಗಳಿಂದ ಶೇ. 18 ಡಿವಿಡೆಂಡ್ ಘೋಷಣೆಯ ಮೂಲಕ ಕರಾವಳಿ ಭಾಗದ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬ್ಯಾಂಕು ಎಲ್ಲಾ ಕ್ಷೇತ್ರಗಳಲ್ಲೂ ಗಣನೀಯ ಪ್ರಗತಿ ಸಾಧಿಸಿದ್ದು, ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಿದೆ. ವಿಶೇಷವಾಗಿ ಮೀನುಗಾರರಿಗೆ, ಕೃಷಿಕರಿಗೆ ಸರಕಾರದ ವಿವಿಧ ಯೋಜನೆಗಳಾದ ಶೂನ್ಯ ಬಡ್ಡಿದರದ ಸಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸಬ್ಸಿಡಿಯನ್ನು ನಮ್ಮ ಬ್ಯಾಂಕಿನ ಗ್ರಾಹಕರ ಖಾತೆಗೆ ಜಮೆಯಾಗುವಂತೆ ಮಾಡಲು ಕಾರ್ಯಪ್ರವೃತ್ತವಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಸಾಮಾನ್ಯ ಸೇವಾ ಕೇಂದ್ರಗಳನ್ನು ಆರಂಭಿಸುವ ಯೋಜನೆ ಪ್ರಗತಿಯಲ್ಲಿರುವುದಾಗಿ ತಿಳಿಸಿದರು.

ಮಹಿಳಾ ಮೀನುಗಾರರ ಸ್ವಸಹಾಯ ಸಂಘಗಳಿಗೆ ಶೂನ್ಯಬಡ್ಡಿದರದಲ್ಲಿ ರೂ. 5 ಲಕ್ಷದವರೆಗೆ ಸಾಲ ಹಾಗೂ ಕೋವಿಡ್ 19 ಸಂದರ್ಭದಲ್ಲಿ ಸಣ್ಣ ಉದ್ದಿಮೆದಾರರಿಗೆ ಹಾಗೂ ಮೀನುಗಾರರಿಗೆ ಆರ್ಥಿಕ ಶಕ್ತಿಕುಂಬುವ ನಿಟ್ಟಿನಲ್ಲಿ “ಕೋವಿಡ್ ಎಕ್ಸ್‌ಪ್ರೆಸ್ ಸಾಲ” ಮತ್ತು “ಮಹಾಲಕ್ಷ್ಮೀ ಸ್ವಾವಲಂಬನಾ ಶಕ್ತಿ” ಮೂಲಕ ಸಾಲ ನೀಡಿ ವ್ಯವಹಾರಕ್ಕೆ ಪ್ರೋತ್ಸಾಹ ನೀಡಲಾಗಿದ್ದು, ವಿದ್ಯಾರ್ಥಿಗಳಿಗಾಗಿ ಶೂನ್ಯ ಬ್ಯಾಲೆನ್ಸ್ “ಮಹಾಲಕ್ಷ್ಮೀ ವಿದ್ಯಾ ಸಿರಿ” ಉಳಿತಾಯ ಖಾತೆಯ ಸೌಲಭ್ಯ ಒದಗಿಸಲಾಗಿದೆ ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರ ಕ್ಷೇತ್ರವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟ, ಹೊನ್ನಾವರ, ಭಟ್ಕಳ ತಾಲೂಕುಗಳಿಗೆ ವಿಸ್ತರಿಸಲಾಗಿದ್ದು,

ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದಾದ್ಯಂತ ಬ್ಯಾಂಕಿನ ಕಾರ್ಯಕ್ಷೇತ್ರವನ್ನು ವಿಸ್ತರಿಸುವ ಬಗ್ಗೆ ಆಡಳಿತ ಮಂಡಳಿ ಕಾರ್ಯಪ್ರವೃತ್ತವಾಗಿರುವುದಾಗಿ ಹೇಳಿದರು.

ವರದಿ ವರ್ಷದಲ್ಲಿ ಆದಾಯ ತೆರಿಗೆಗೆ ಹಾಗೂ ನಿಯಮದಂತೆ ಇತರ ಸಲುವಳಿಗಳಿಗೆ ಅನುವು ಮಾಡುವ ಮೊದಲು ರೂ. 5.59 ಕೋಟಿ ಲಾಭ ಗಳಿಸಿದ್ದು, ಹಾಗೂ ಅನುವು ಮಾಡಿದ ನಂತರ ರೂ. 1.75 ಕೋಟಿ ನಿವ್ವಳ ಲಾಭ ಗಳಿಸಿದ್ದು, 2020-21ರ ವರ್ಷಾಂತ್ಯಕ್ಕೆ ಬ್ಯಾಂಕಿನ ಠೇವಣಿಯು ರೂ. 243 ಕೋಟಿಗೆ ಹಾಗೂ ಸಾಲ ಮತ್ತು ಮುಂಗಡವು ರೂ. 177 ಕೋಟಿಗೆ ತಲುಪಿದ್ದು ಬ್ಯಾಂಕಿನ ಒಟ್ಟು ವಹಿವಾಟು ರೂ.4491.57 ಕೋಟಿ, ದುಡಿಯುವ ಬಂಡವಾಳವು ರೂ. 28,112.04 ಲಕ್ಷಕ್ಕೆ ವಿಕಸಿತವಾಗಿದ್ದು ಸಂಪನ್ಮೂಲ ನಿರ್ವಹಣೆಯಲ್ಲಿ ಉತ್ತಮ ಸ್ಥಿತಿಯಲ್ಲಿರುವುದನ್ನು ವಿವರಿಸಲಾಯಿತು.

ಶಾಸನಬದ್ಧ ಲೆಕ್ಕಪರಿಶೋಧಕರು ಬ್ಯಾಂಕನ್ನು ‘ಎ’ ದರ್ಜೆಯಲ್ಲಿ ವರ್ಗೀಕೃತವಾಗಿದ್ದು, ಬ್ಯಾಂಕಿನ ಸದಸ್ಯರಿಗೆ ಶೇ.18 ಡಿವಿಡೆಂಡ್‌ನ್ನು ಸರ್ವಾನುಮತದಿಂದ ಘೋಷಿಸಿದ್ದು, ಇದರಲ್ಲಿ ಶೇ.3ನ್ನು ಸಮಾಜಕಲ್ಯಾಣ ನಿಧಿಗೆ ವಿನಿಯೋಗಿಸುವಂತೆ ಸದಸ್ಯರಿಂದ ಬಂದ ಸಲಹೆಯನ್ನು ಸಭೆಯ ಮುಂದಿರಿಸಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.

ಬ್ಯಾಂಕಿನ ಅಭಿವೃದ್ಧಿಗೆ ಸಹಕರಿಸಿದವರಿಗೆ ಹಾಗೂ ಮಹಾಸಭೆಯಲ್ಲಿ ವ್ಯಕ್ತವಾದ ಅಭಿವೃದ್ಧಿಪರ ಸಲಹೆ ಸೂಚನೆಗಳಿಗೆ ಕೃತಜ್ಞತೆಯನ್ನು ಸಲ್ಲಿಸಿ, ಮುಂಬರುವ ವರ್ಷಗಳಲ್ಲಿಯೂ ಸಹ ಬ್ಯಾಂಕಿನ ಅಭಿವೃದ್ಧಿಗೆ ಎಲ್ಲರ ಸಹಕಾರವನ್ನು ಅಧ್ಯಕ್ಷರು ಕೋರಿದರು. ಬ್ಯಾಂಕಿನ ನಿರಂತರ ಸರ್ವಾಂಗೀಣ ಅಭಿವೃದ್ಧಿ ಹಾಗೂ ಬ್ಯಾಂಕಿನ ಸಾಧನೆಯ ಬಗ್ಗೆ ಸದಸ್ಯರು ಸಭೆಯಲ್ಲಿ ಪ್ರಶಂಸೆ ವ್ಯಕ್ತಪಡಿಸಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ ಪುನರಾಯ್ತಗೊಂಡ ಶ್ರೀ ಜಯ ಸಿ. ಕೋಟ್ಯಾನ್, ಮಲ್ಟಿ ಮೀನುಗಾರರ ಸಂಘದ ನೂತನ ಅಧ್ಯಕ್ಷರಾದ ಶ್ರೀ ದಯಾನಂದ ಕೆ. ಸುವರ್ಣ, ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ಕು. ಪ್ರಥಮ ಎಸ್. ಸಾಲ್ಕಾನ್, ಡಾ|| ಸಫಿಯಾನ್ ಇಬ್ರಾಹಿಂ ರವರನ್ನು ಬ್ಯಾಂಕಿನ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ವೇದಿಕೆಯಲ್ಲಿ ನಿರ್ದೇಶಕರಾದ ಶ್ರೀ ವೆಂಕಟರಮಣ ಕಿದಿಯೂರು, ವಾಸುದೇವ ಸಾಲ್ಕಾನ್, ಶಶಿಕಾಂತ ಬಿ ಕೋಟ್ಯಾನ್, ಹೇಮನಾಥ ಜೆ ಪುತ್ರನ್, ಶೋಭೇಂದ್ರ ಸಸಿಹಿತ್ತು, ಕೆ ಸಂಜೀವ ಶ್ರೀಯಾನ್, ರಾಮ ನಾಯ್ಕ ಎಚ್, ವಿನಯ ಕರ್ಕೇರ, ನಾರಾಯಣ ಟಿ ಅಮೀನ್, ಸುರೇಶ್ ಬಿ ಕರ್ಕೇರ, ಬಿ ಬಿ ಕಾಂಚನ್, ಶಿವರಾಮ ಕುಂದರ್, ಶ್ರೀಮತಿ ವನಜಾ ಹೆಚ್ ಕಿದಿಯೂರು, ಶ್ರೀಮತಿ ವನಜಾ ಜೆ ಪುತ್ರನ್, ವೃತ್ತಿಪರ ನಿರ್ದೇಶಕರಾದ ಶ್ರೀ ಮಂಜುನಾಥ ಎಸ್ ಕೆ, ಬ್ಯಾಂಕಿಂಗ್ ಸಲಹೆಗಾರರಾದ ಶ್ರೀ ಆನಂದ ಎನ್ ಪುತ್ರನ್ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಜಿ ಕೆ ಶೀನಾ ರವರು ಉಪಸ್ಥಿತರಿದ್ದರು.

ಮುಸ್ಲಿಂ ಕೋ-ಆಪರೇಟಿವ್ ಬ್ಯಾಂಕಿನ 106ನೇ ವಾರ್ಷಿಕ ಮಹಾಸಭೆ

ಮೈಸೂರು : ಕೋವಿಡ್-19ರ ನಿಯಮಾನುಸಾರ ಮತ್ತು ಕರ್ನಾಟಕ ಸರ್ಕಾರದ ಆದೇಶದಂತೆ, ಮುಸ್ಲಿಂ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನ 106ನೇ ವಾರ್ಷಿಕ ಮಹಾಸಭೆಯು ದಿನಾಂಕ : 07.11.2021ರ ಭಾನುವಾರ ಬೆಳಿಗ್ಗೆ 10.30ಕ್ಕೆ ನ್ಯೂ ಸಯ್ಯಾಜಿ ರಾವ್ ರಸ್ತೆಯಲ್ಲಿರುವ ಪ್ರಧಾನ ಕಚೇರಿಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಅಬ್ದುಲ್ ರವೂಫ್ ಅಧ್ಯಕ್ಷತೆಯಲ್ಲಿ ಜರುಗಿತು. ವಾರ್ಷಿಕ ಸಭೆಯು ಶ್ರೀರಂಗಪಟ್ಟಣದ ಮಸೀದಿ-ಎ-ಅಕ್ಬಾ, ಗುಂಬದ-ಎ-ಶಾಹಿ ಇದರ ಖತೀಬ್ ಮತ್ತು ಇಮಾಮ್‌ರಾದ ಹಜರತ್ ಮೌಲಾನಾ ಹಫೀಜ್ ಒ ಖಾರಿ ಇನಾಯತ್ ಉರ್ ರೆಹಮಾನ್ ಸಾಹೇಬ್, ರಿಫ್ತುಲಿ ರವರ ಪವಿತ್ರ ಕುರಾನ್ ಪುಸ್ತಕದ ಪಠದೊಂದಿಗೆ ಪ್ರಾರಂಭವಾಯಿತು. ಬ್ಯಾಂಕಿನ ಅಧ್ಯಕ್ಷರಾದ ಡಾ. ಅಬ್ದುಲ್ ರವೂಫ್ ರವರು ಮೌಲಾನಾ ಹಫೀಜ್ ಒ ಖಾರಿ ಇನಾಯತ್ ಉರ್ ರೆಹಮಾನ್ ಸಾಹೇಬ್, ರಿಫ್ತುಲಿ ಅವರನ್ನು ಸನ್ಮಾನಿಸಿದರು.



ಬ್ಯಾಂಕಿನ ಉಪಾಧ್ಯಕ್ಷರಾದ ಅಹಮದ್ ಸಲೀಂ ಅಹಮದ್ ಅವರು ತಮ್ಮ ಮೊಬೈಲ್, ಲ್ಯಾಪ್ಟಾಪ್ ಮತ್ತು ಕಂಪ್ಯೂಟರ್‌ಗಳ ಮೂಲಕ ಆನ್‌ಲೈನ್‌ನಲ್ಲಿ ಸಂಪರ್ಕ ಹೊಂದಿದ ಷೇರುದಾರರನ್ನು ಮತ್ತು ವಾರ್ಷಿಕ ಸಭೆಯ ಸಮಯದಲ್ಲಿ ಉಪಸ್ಥಿತರಿದ್ದ ಬ್ಯಾಂಕಿನ ನಿರ್ದೇಶಕರನ್ನು ಸ್ವಾಗತಿಸಿದರು. ಮುಖ್ಯ ಶಾಖೆಯ ಪ್ರಭಾರ ವ್ಯವಸ್ಥಾಪಕ ಮೊಹಮ್ಮದ್ ಖಲೀಲ್ ಉಲ್ಲಾ ಶರೀಫ್ ಅವರು 106ನೇ ವಾರ್ಷಿಕ ಮಹಾಸಭೆಯ ಸೂಚನೆಯನ್ನು ಓದಿದರು ಮತ್ತು ಹಿಂದಿನ ವಾರ್ಷಿಕ ಮಹಾಸಭೆಯ ನಡವಳಿ ಓದಿದರು. ನಂತರ ಬ್ಯಾಂಕಿನ ಅಧ್ಯಕ್ಷರಾದ ಡಾ. ಅಬ್ದುಲ್ ರವೂಫ್ ಅವರು 2020-21ನೇ ಸಾಲಿನ ವಾರ್ಷಿಕ ವರದಿಯನ್ನು ಲೆಕ್ಕಪರಿಶೋಧಕ ಬ್ಯಾಲೆನ್ಸ್ ಶೀಟ್, ಲಾಭ ಮತ್ತು ನಷ್ಟ ಖಾತೆ ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು. 2021ನೇ ಸಾಲಿನ ಲಾಭ ಮತ್ತು ಬಜೆಟ್‌ನ್ನು ಅನುಮೋದಿಸಿದರು. ಡಾ. ಅಬ್ದುಲ್ ರವೂಫ್ ಅವರು ಬ್ಯಾಂಕಿನ ಪ್ರಗತಿಗೆ ಷೇರುದಾರ ಸದಸ್ಯರು, ಗ್ರಾಹಕರು ಸದಾ ಬೆಂಬಲವನ್ನು ನೀಡುವಂತೆ ವಿನಂತಿಸಿದರು.

ಬ್ಯಾಂಕಿನ ನಿರ್ದೇಶಕರಾದ ಮೊಹಮ್ಮದ್ ಅಕ್ರಂ @ ಶಾನ್ ವಂದಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರಫತ್ ಝೋನ್ ಹಾಗೂ ಬ್ಯಾಂಕಿನ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.

ಉಡುಪಿಯ ಎಲ್.ಐ.ಸಿ. ಎಂಪ್ಲಾಯೀಸ್ ಕೋ-ಆಪರೇಟಿವ್ ಬ್ಯಾಂಕಿನ “ವಜ್ರಮಹೋತ್ಸವ” ಕಟ್ಟಡ ಉದ್ಘಾಟನೆ

ಉಡುಪಿ : ಎಲ್.ಐ.ಸಿ. ಎಂಪ್ಲಾಯೀಸ್ ಕೋ-ಆಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ 60ನೇ ಸ್ಥಾಪನಾ ಮಹೋತ್ಸವದ ಸಂಭ್ರಮಾಚರಣೆಯ ಶುಭಾರಂಭದ ಸವಿ ನೆನಪಿಗಾಗಿ ನಿರ್ಮಿಸಿದ ಹೊಸ “ವಜ್ರಮಹೋತ್ಸವ” ಕಟ್ಟಡದ ಉದ್ಘಾಟನೆಯು ದಿ. 31-10-2021ರಂದು ಬೆಳಿಗ್ಗೆ 10-30ಕ್ಕೆ ಜರುಗಿತು. ಕಟ್ಟಡದ ಉದ್ಘಾಟನೆಯನ್ನು ಜೇವ ವಿಮಾ ನಿಗಮ, ವಿಭಾಗೀಯ ಕಛೇರಿ, ಉಡುಪಿ ವಿಭಾಗ ಇದರ ಹಿರಿಯ ವಿಭಾಗಾಧಿಕಾರಿ ಶ್ರೀಮತಿ ಬಿಂದು ರೋಬರ್ಟ್ ಇವರು ನೆರವೇರಿಸಿದ್ದು,



ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಕೆ.ಕೃಷ್ಣ ಇವರು ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿರ್ದೇಶಕರಾದ ಶ್ರೀ ಪ್ರವೀಣ್ ಬಿ ನಾಯಕ್ ಇವರು ನೂತನ ಸಭಾಂಗಣವನ್ನು ಉದ್ಘಾಟಿಸಿದರು. ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷರು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್(ನಿ), ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಅಶೋಕ್‌ಕುಮಾರ್ ಶೆಟ್ಟಿ ಮತ್ತು ಎಲ್.ಐ.ಸಿ.ಎಂ. ಪ್ರಾಯೀಸ್ ಕೋ-ಆಪರೇಟಿವ್ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಎ ದಯಾನಂದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಲ್.ಐ.ಸಿ. ಎಂಪ್ಲಾಯೀಸ್ ಕೋ-ಆಪರೇಟಿವ್ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಶಶಿಕಲಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಹಕಾರ ಸಂಘಗಳ ಅನಿಯಂತ್ರಿತ ಠೇವಣಿಗೆ ಕಡಿವಾಣ

► ಸುಧಾಕರ ಭಟ್, ಬ್ಯಾಂಕಿಂಗ್ ಸಲಹೆಗಾರರು.

ಹಿನ್ನೆಲೆ : ದೇಶಾದ್ಯಂತ ಸಾರ್ವಜನಿಕರಿಂದ ಅಪಾರ ಮೊತ್ತದ ಠೇವಣಿ ಪಡೆದು ಜನರಿಗೆ ವಂಚನೆ ಮಾಡಿ ಕಣ್ಮರೆಯಾಗುತ್ತಿರುವ ಸಂಸ್ಥೆಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಸಂದರ್ಭದಲ್ಲಿ ಠೇವಣಿದಾರರ ಹಿತ ರಕ್ಷಣೆಗೆ ಸೂಕ್ತ ಕಾಯ್ದೆ ವ್ಯವಸ್ಥೆ ಇಲ್ಲದಿರುವುದರ ಕಾರಣವನ್ನು ಸರಕಾರ ಗಮನಿಸಿದೆ. ವಂಚಕ ವ್ಯಕ್ತಿಗಳು ಮತ್ತು ಸಂಸ್ಥೆಗಳು ಪ್ರಸ್ತುತ ಕಾನೂನುಗಳಲ್ಲಿನ ಲೋಪ ದೋಷಗಳ ದುರ್ಲಾಭ ಪಡೆಯುತ್ತಿರುವುದನ್ನು ಹಾಗೂ ಬೇರೆ ಬೇರೆ ನಿಯಂತ್ರಕ ಸಂಸ್ಥೆಗಳ ನಡುವಿನ ಸಾಮರಸ್ಯದ ಕೊರತೆ, ಬೇರೆ ಬೇರೆ ರಾಜ್ಯಗಳ ನಡುವಿನ ಸಾಮರಸ್ಯದ ಕೊರತೆಗಳು ವಂಚಕರು ಸುಲಭವಾಗಿ ಕಾನೂನಿನ ಹಿಡಿತಕ್ಕೆ ಸಿಗದೇ ಇರುವುದು ಮತ್ತು ವಂಚನೆಗೊಳಗಾದ ಜನರಿಗೆ ಸೂಕ್ತ ನ್ಯಾಯ ಸಿಗದಿರುವುದನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಸರ್ಕಾರವು 31 ಜುಲೈ 2019ರಂದು “ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆ 2019” ಜಾರಿಗೆ ತಂದಿದೆ.

ಏನಿದೆ ಈ ಕಾಯ್ದೆಯಲ್ಲಿ : ಈ ಕಾಯ್ದೆಯು ಸಂಸ್ಥೆಗಳು ಸಾರ್ವಜನಿಕರಿಂದ ಸಂಗ್ರಹಿಸುವ ಠೇವಣಿಗಳನ್ನು ಎರಡು ಭಾಗವಾಗಿ ವಿಂಗಡಿಸಿದೆ. ಒಂದು ನಿಯಂತ್ರಿತ ಠೇವಣಿಗಳು, ಇನ್ನೊಂದು ಅನಿಯಂತ್ರಿತ ಠೇವಣಿಗಳು. ಕಾಯ್ದೆಯ ಮೊದಲನೆಯ ಶೆಡ್ಯೂಲ್‌ನಲ್ಲಿ “ನಿಯಂತ್ರಿತ ಠೇವಣಿ ಯೋಜನೆ”ಗಳ ಮತ್ತು ಪ್ರತಿಯೊಂದು ಅಂತಹ ಯೋಜನೆಗಳ ನಿಯಂತ್ರಣ ಪ್ರಾಧಿಕಾರಗಳ ಪಟ್ಟಿಯನ್ನು ನೀಡಲಾಗಿದೆ. ಇವುಗಳ ಹೊರತು ಬೇರೆ ರೀತಿಯ ಠೇವಣಿಗಳ ಸಂಗ್ರಹವನ್ನು “ಅನಿಯಂತ್ರಿತ ಠೇವಣಿ ಸಂಗ್ರಹಣೆ” ಎಂದೇ ಪರಿಗಣಿಸಲಾಗುವುದು ಮತ್ತು ಅಂತಹ ಅನಿಯಂತ್ರಿತ ಠೇವಣಿ ಸಂಗ್ರಹಣೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಅಲ್ಲದೇ ಅದು ಶಿಕ್ಷಾರ್ಹ ಅಪರಾಧವಾಗಿದೆ.

ಈ ಕಾಯ್ದೆಯಲ್ಲಿ “ಠೇವಣಿ ಸ್ವೀಕರಿಸುವವ” (ಡೆಪಾಸಿಟ್ ಟೇಕರ್) ವ್ಯಾಖ್ಯೆಯಡಿ “ಸಹಕಾರ ಸಂಘ”ಗಳನ್ನೂ ಸೇರಿಸಲಾಗಿದೆ. ಕಾಯ್ದೆಯ ಮೊದಲನೆಯ ಶೆಡ್ಯೂಲ್‌ನಲ್ಲಿ ಸಹಕಾರ ಸಂಘಗಳ ಕಾಯ್ದೆ, 1912 ಅಡಿ ಅಥವಾ ಯಾವುದೇ ರಾಜ್ಯದ ಯಾವುದೇ ಕಾಯ್ದೆಯಡಿ ನೋಂದಾಯಿತವಾದ ಸಹಕಾರಿ ಸಂಸ್ಥೆಗಳು ನೀಡುವ ಯಾವುದೇ ಠೇವಣಿ ಯೋಜನೆಯನ್ನು “ನಿಯಂತ್ರಿತ ಠೇವಣಿ ಯೋಜನೆ”ಯೆಂದು ಪರಿಗಣಿಸಲಾಗಿದೆ. ಆದ್ದರಿಂದ ಕರ್ನಾಟಕದಲ್ಲಿರುವ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ, 1959 ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮ, 1997 ಈ ಎರಡೂ ಕಾಯ್ದೆಯಡಿ ನೋಂದಾಯಿತವಾದ ಸಹಕಾರ ಸಂಸ್ಥೆಗಳು ನೀಡುವ ಯೋಜನೆಗಳು ಈ ಕಾಯ್ದೆಯಡಿ ನಿಯಂತ್ರಿತ ಠೇವಣಿ ಯೋಜನೆಗಳ ವ್ಯಾಖ್ಯೆಯಡಿಯೇ ಸಹ ಒಳಪಟ್ಟಿವೆ. ಹೀಗಾಗಿ ಸೌಹಾರ್ದ ಕಾಯ್ದೆಯೂ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳ ಸಹಕಾರಿ ಸಂಸ್ಥೆಗಳಿಗೆ ಇದು ಅನ್ವಯವಾಗುತ್ತದೆ.

ಸಹಕಾರ ಸಂಘಗಳು ಸ್ವೀಕರಿಸುವ ಎಲ್ಲಾ ಠೇವಣಿಗಳೂ

ನಿಯಂತ್ರಿತ ಠೇವಣಿ ವ್ಯಾಖ್ಯೆಯಡಿ ಬರುತ್ತವೆಯೇ?

- ಭಾರತೀಯ ರಿಸರ್ವ್ ಬ್ಯಾಂಕ್ ಅಧಿನಿಯಮ, 1934ರ ಕಲಂ 45-ಇರ ಕ್ಲಾಸ್-(ಬಿಬಿ) ರಲ್ಲಿ “ಠೇವಣಿ” (ಡೆಪಾಸಿಟ್) ಎಂಬ ಶಬ್ದಕ್ಕೆ ವ್ಯಾಖ್ಯಾನ ನೀಡಲಾಗಿದೆ.
- ಸದರಿ ವ್ಯಾಖ್ಯಾನದ ವಿವರಣೆಯಲ್ಲಿ ಮೂರನೇ ವಿವರಣೆಯನ್ನು ಇದೇ ಕಾಯ್ದೆಯು ತಿದ್ದುಪಡಿಯ ಮೂಲಕ ಸೇರಿಸಲಾಗಿದೆ. ಅದರಂತೆ “ಸಹಕಾರ ಸಂಘಗಳು ತಮ್ಮ ಮತ ನೀಡುವ ಹಕ್ಕುಳ್ಳ ಸದಸ್ಯರಿಂದ ಸ್ವೀಕರಿಸುವ ಹಣ”ವನ್ನು “ಠೇವಣಿ” ಎಂದು ವಿವರಿಸಲಾಗಿದೆ.
- ಅಂದರೆ, ಮತದಾನದ ಹಕ್ಕು ಇಲ್ಲದ, ಸಹ ಸದಸ್ಯರು ಮತ್ತು ನಾಮ ಮಾತ್ರ ಸದಸ್ಯರಿಂದ ಸ್ವೀಕರಿಸುವ ಹಣವನ್ನು “ಠೇವಣಿ” ಎಂದು

ಪರಿಗಣಿಸಲಾಗುವುದಿಲ್ಲ.

- ಅಲ್ಲದೇ ಬಹುರಾಜ್ಯಗಳ ಸಹಕಾರ ಸಂಘಗಳ ಕಾಯ್ದೆ, 2002ಗೆ ಮಾಡಿದ ತಿದ್ದುಪಡಿಯಂತೆ ಬಹುರಾಜ್ಯಗಳ ಸಹಕಾರ ಸಂಘಗಳು ಮತನೀಡುವ ಸದಸ್ಯರಿಂದ ಮಾತ್ರ ಠೇವಣಿ ಸ್ವೀಕರಿಸಬಹುದು.

ಮೇಲಿನ ತಿದ್ದುಪಡಿಗಳ ಮೂಲಕ ಸ್ಪಷ್ಟವಾಗುವುದೇನೆಂದರೆ, ಸಹಕಾರ ಸಂಘಗಳು (ರಾಜ್ಯಗಳ ಕಾಯ್ದೆಯಡಿ ಮತ್ತು ಬಹುರಾಜ್ಯಗಳ ಕಾಯ್ದೆಯಡಿ ಇರುವ ಸಹಕಾರ ಸಂಘಗಳು) ತಮ್ಮ ಮತ ನೀಡುವ ಹಕ್ಕುಳ್ಳ ಸದಸ್ಯರಿಂದ ಸ್ವೀಕರಿಸಿದ ಠೇವಣಿಗಳು ಮಾತ್ರ “ನಿಯಂತ್ರಿತ ಠೇವಣಿ ಯೋಜನೆ” ವ್ಯಾಪ್ತಿಯಲ್ಲಿ ಬರುತ್ತವೆ ಮತ್ತು ಈ ಕಾಯ್ದೆಯು “ಅನಿಯಂತ್ರಿತ ಠೇವಣಿ ಯೋಜನೆಗಳನ್ನು ನಿಷೇಧಿಸಿದೆ.

ಸಕ್ಷಮ ಪ್ರಾಧಿಕಾರ : ಸರ್ಕಾರದ ಕಾರ್ಯದರ್ಶಿಗಿಂತ ಕೆಳಗಿನವರಲ್ಲದ ಅಧಿಕಾರಿಯೊಬ್ಬರನ್ನು ಈ ಕಾಯ್ದೆಯಡಿ ಸಕ್ಷಮ ಪ್ರಾಧಿಕಾರವೆಂದು ನೇಮಿಸಲು ಅವಕಾಶವಿದೆ. ಅವರಿಗೆ ಸಹಾಯ ಮಾಡಲು ಅಧೀನ ಅಧಿಕಾರಿಗಳನ್ನು ನೇಮಿಸಲು ಅವಕಾಶವಿದೆ.

ಸಕ್ಷಮ ಪ್ರಾಧಿಕಾರದ ಅಧಿಕಾರವೇನು?

- ತನಿಖೆ ಮತ್ತು ವಿಚಾರಣೆ ನಡೆಸಲು ಸಕ್ಷಮ ಪ್ರಾಧಿಕಾರಕ್ಕೆ ಯಾವುದೇ ವ್ಯಕ್ತಿಗೆ ಸಮನ್ ನೀಡಿ ತನ್ನ ಮುಂದೆ ಹಾಜರಿರಲು ಮತ್ತು ದಾಖಲೆ ಹಾಜರುಪಡಿಸಲು ಅಗತ್ಯಪಡಿಸಬಹುದು, ಸಾಕ್ಷಿಗಳನ್ನು ದಾಖಲಿಸುವುದೂ ಸೇರಿದಂತೆ ಸಿವಿಲ್ ಪ್ರಕ್ರಿಯಾ ಸಂಹಿತೆ, 1908ರಡಿ ಇರುವ ಎಲ್ಲಾ ಅಧಿಕಾರಗಳಿವೆ. ಸಕ್ಷಮ ಪ್ರಾಧಿಕಾರದ ಮುಂದೆ ನಡೆಯುವ ಎಲ್ಲಾ ವ್ಯವಹಾರಗಳನ್ನು ಭಾರತೀಯ ದಂಡ ಸಂಹಿತೆಯಡಿ ನ್ಯಾಯಿಕ ವ್ಯವಹಾರಗಳೆಂದು ಪರಿಗಣಿಸಲ್ಪಡುತ್ತವೆ.
- ಸಹಕಾರಿ ಸಂಸ್ಥೆಗಳು ಸಕ್ಷಮ ಪ್ರಾಧಿಕಾರಕ್ಕೆ ತಮ್ಮ ವ್ಯವಹಾರದ ಬಗ್ಗೆ ನಿಗದಿತ ರೀತಿಯಲ್ಲಿ ಮಾಹಿತಿ ಸಲ್ಲಿಸುವುದು ಕಡ್ಡಾಯ.
- ಯಾವುದೇ ಸಹಕಾರ ಸಂಸ್ಥೆಯು ಅನಿಯಂತ್ರಿಯ ಯೋಜನೆಯಡಿ (ನಿಷೇಧಕ್ಕೊಳಗಾದ) ಠೇವಣಿ ಸ್ವೀಕರಿಸುತ್ತದೆ ಎಂದು ಸಕ್ಷಮ ಪ್ರಾಧಿಕಾರಕ್ಕೆ ನಂಬಬಹುದಾದ ಕಾರಣಗಳಿದ್ದಲ್ಲಿ (ಅಂದರೆ, ಸಹ ಸದಸ್ಯ ಅಥವಾ ನಾಮ ಮಾತ್ರ ಸದಸ್ಯರಿಂದ ಠೇವಣಿ ಸ್ವೀಕರಿಸುತ್ತಿದ್ದಲ್ಲಿ) ಅಂತಹ ಠೇವಣಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಬಹುದು. ಅಗತ್ಯಕ್ಕೆ ತಕ್ಕ ವಿಚಾರಣೆ ಮತ್ತು ತನಿಖೆ ನಡೆಸಬಹುದು.

ವಿಶೇಷ ಪ್ರಾಧಿಕಾರದ ರಚನೆ : ಕೇಂದ್ರ ಸರ್ಕಾರವು ಈಗಿರುವ ಯಾವುದೇ ಪ್ರಾಧಿಕಾರಕ್ಕೆ ಅಥವಾ ರಚಿಸಬಹುದಾದ ಹೊಸ ಪ್ರಾಧಿಕಾರಕ್ಕೆ ಇಡೀ ದೇಶದ ಠೇವಣಿ ಸ್ವೀಕರಿಸುವವರ ಬಗ್ಗೆ ಆನ್‌ಲೈನ್ ಡಾಟಾ ಬೇಸ್ ನಿರ್ವಹಿಸುವ ಅಧಿಕಾರ ನೀಡಿದೆ. ತನ್ಮೂಲಕ ದೇಶದ ಎಲ್ಲಾ ರೀತಿಯಲ್ಲಿ ಠೇವಣಿ ಸ್ವೀಕರಿಸುವ ಮಾಹಿತಿಗಳ ಕೋಶವೊಂದು ನಿರ್ಮಾಣವಾಗಲಿದೆ. ಆರ್.ಬಿ.ಐ, ಸೆಬಿ ಅಂತಹ ಯಾವುದೇ ನಿಯಂತ್ರಣ ಪ್ರಾಧಿಕಾರಕ್ಕೆ ಅಥವಾ ಯಾವುದೇ ಸಕ್ಷಮ ಪ್ರಾಧಿಕಾರದಿಂದ ಅಗತ್ಯ ಮಾಹಿತಿಯನ್ನು ಈ ಪ್ರಾಧಿಕಾರವು ಪಡೆಯಬಹುದು. ಮುಂದುವರೆದು, ಯಾವುದೇ ಬ್ಯಾಂಕು ತನ್ನ ಗ್ರಾಹಕನು ಅನಿಯಂತ್ರಿತ ಠೇವಣಿ ಸ್ವೀಕರಿಸುತ್ತಿದ್ದಾನೆ ಎಂದು ಕಂಡುಬಂದಲ್ಲಿ ಅಂತಹ ಮಾಹಿತಿಯನ್ನು ಸಕ್ಷಮ ಪ್ರಾಧಿಕಾರಕ್ಕೆ ತಿಳಿಸುವುದು ಕಡ್ಡಾಯವಾಗಿದೆ. ಈ ಪ್ರಾಧಿಕಾರವು ಅಗತ್ಯವಿದ್ದಲ್ಲಿ ಸಿಬಿಐಗೂ ಮಾಹಿತಿ ಹಂಚಿಕೊಳ್ಳಬೇಕಾಗುತ್ತದೆ.

ಸಕ್ಷಮ ನ್ಯಾಯಾಲಯ : ಜಿಲ್ಲಾ ನ್ಯಾಯಾಧೀಶರ ದರ್ಜೆಯ ನ್ಯಾಯಾಧೀಶರು ಗಳನ್ನು ಉಚ್ಚನ್ಯಾಯಾಲಯದ ಮುಖ್ಯ ನ್ಯಾಯಾಧೀಶರೊಂದಿಗೆ ಸಮಾಲೋಚಿಸಿ ರಾಜ್ಯ ಸರ್ಕಾರವು ಈ ಕಾಯ್ದೆಯಡಿ ಸಕ್ಷಮ ನ್ಯಾಯಾಲಯವೆಂದು ನೇಮಿಸುತ್ತದೆ.

ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ನಮ್ಮ ಬ್ಯಾಂಕು ಪಂಚಾಬ ಮತ್ತು ಮಹಾರಾಷ್ಟ್ರ ಕೋ-ಆಪರೇಟಿವ್ ಬ್ಯಾಂಕ್ (ಪಿಎಂಸಿ ಬ್ಯಾಂಕ್)ನಲ್ಲಿ ರೂಪಾಯಿ 40ಕೋಟಿ ಠೇವಣಿ ಇಟ್ಟಿದೆ. ಸೆಪ್ಟೆಂಬರ್ 23, 2019ರಂದು ಬ್ಯಾಂಕಿನ ಮೇಲೆ ರಿಜರ್ವ್ ಬ್ಯಾಂಕು ನಿರ್ಬಂಧ ಹೇರಿದ ನಂತರ ಠೇವಣಿ ಮೇಲಿನ ಬಡ್ಡಿಯನ್ನು ಆದಾಯವೆಂದು ಪರಿಗಣಿಸಿಲ್ಲ. ಅದಲ್ಲದೆ, ಠೇವಣಿಯನ್ನು ಸುಸ್ತಿಯೆಂದು ಪರಿಗಣಿಸಿ, ರಿಜರ್ವ್ ಬ್ಯಾಂಕಿನ ನಿರ್ದೇಶನದಂತೆ ಶೇ.40ರಷ್ಟು ಪ್ರಾವಿಜನ್ ಮಾಡಲಾಗಿದೆ. ಈಗ ಈ ಬ್ಯಾಂಕ್‌ನ್ನು ಯುನಿಟಿ ಸ್ಟಾಲ್ ಫೈನಾನ್ಸ್ ಬ್ಯಾಂಕಿನೊಂದಿಗೆ (ಹೊಸ ಬ್ಯಾಂಕು) ವಿಲೀನ ಮಾಡುವ ಕರಡು ಯೋಜನೆಯನ್ನು ರಿಜರ್ವ್ ಬ್ಯಾಂಕು ಪ್ರಕಟಿಸಿದೆ. ಈ ಯೋಜನೆ ಜಾರಿಗೆ ಬಂದರೆ ನಮ್ಮ ಬ್ಯಾಂಕಿನ ಹಣಕಾಸಿನ ಮೇಲೆ ಆಗಬಹುದಾದ ಪರಿಣಾಮಗಳೇನು?

- ಸಹಕಾರ ಬ್ಯಾಂಕ್ ಲಿ., ಬೆಂಗಳೂರು.

ಉತ್ತರ : ರಿಜರ್ವ್ ಬ್ಯಾಂಕು ನವೆಂಬರ್ 22, 2021ರಂದು ಪ್ರಕಟಿಸಿದ ಪಿಎಂಸಿ ಬ್ಯಾಂಕಿನ ಕರಡು ವಿಲೀನದ ಯೋಜನೆಗೆ ಡಿಸೆಂಬರ್ 10, 2021 ರವರೆಗೆ ಸಾರ್ವಜನಿಕರು ತಮ್ಮ ಸಲಹೆ ನೀಡಲು ಅವಕಾಶವಿದೆ. ಅದಲ್ಲದೆ ವಿಲೀನದ ಹಿಂದಿನ ದಿನದ ಲೆಕ್ಕಪರಿಶೋಧನೆ ಲೆಕ್ಕಪರಿಶೋಧಕರಿಂದ ನಡೆದು ಅದನ್ನು ರಿಜರ್ವ್ ಬ್ಯಾಂಕ್ ಒಪ್ಪಬೇಕಾಗಿದೆ. ಈ ಪ್ರಕ್ರಿಯೆ ನಡೆಯಲು

ಸಮಯ ತಗಲುವುದರಿಂದ ವಿತ್ತ ವರ್ಷ 2022-23ರಲ್ಲಿ ವಿಲೀನದ ಪ್ರಕ್ರಿಯೆ ಮುಗಿಯಬಹುದೆಂದು ಭಾವಿಸಲಾಗಿದೆ. ವಿಲೀನದ ನಂತರ ನಿಮ್ಮ ಬ್ಯಾಂಕಿನ ಠೇವಣಿಯ ಶೇ.80ರಷ್ಟು ಮೊತ್ತದ ಹೊಸ ಬ್ಯಾಂಕಿನ ಶಾಶ್ವತ ಸಂಚಿತವಲ್ಲದ ಆದ್ಯತೆಯ ಷೇರುಗಳು ದೊರೆಯಲಿದೆ. ಈ ಷೇರುಗಳಿಗೆ ಕೇವಲ ಶೇ.1ರಷ್ಟು ಡಿವಿಡೆಂಡ್ ದೊರೆಯಲಿದ್ದು, ಲಾಭವಿಲ್ಲದ ವರ್ಷದ ಡಿವಿಡೆಂಡ್ ಮುಂದಿನ ವರ್ಷಗಳಲ್ಲಿ ದೊರೆಯುವುದಿಲ್ಲ. ಠೇವಣಿಯ ಉಳಿದ ಶೇ.20ರಷ್ಟು ಮೊತ್ತವು ಹೊಸ ಬ್ಯಾಂಕಿನ ಈಕ್ವಿಟಿ ವಾರಂಟ್ ರೂಪದಲ್ಲಿ ದೊರೆಯಲಿದೆ.

ಈ ವಾರಂಟ್‌ಗಳನ್ನು ಮುಂದೊಂದು ದಿನ ಷೇರಿನ ರೂಪದಲ್ಲಿ ಪರಿವರ್ತಿಸಿಕೊಳ್ಳಬೇಕು. ನಿಮ್ಮ ಬ್ಯಾಂಕಿನ ಅಡಾವೆ ಪತ್ರದಲ್ಲಿ ಪಿಎಂಸಿ ಬ್ಯಾಂಕಿನ ಸುಸ್ತಿ ಠೇವಣಿ ಜಾಗದಲ್ಲಿ ಹೊಸ ಬ್ಯಾಂಕಿನ ಆದ್ಯತಾ ಷೇರುಗಳು ಮತ್ತು ಇಕ್ವಿಟಿ ವಾರಂಟ್‌ಗಳು ನಾನ್ ಎಸ್‌ಎಲ್‌ಆರ್ ಹೂಡಿಕೆ ರೂಪದಲ್ಲಿ ಕಾಣಿಸಿಕೊಳ್ಳುತ್ತವೆ. ನಿಮ್ಮ ಬ್ಯಾಂಕ್ ಸುಸ್ತಿ ಠೇವಣಿ ಮೇಲೆ ಮಾಡಿದ ಪ್ರಾವಿಜನ್‌ನ್ನು ಆದಾಯವೆಂದು ಪರಿಗಣಿಸಬಹುದು. ವಿಲೀನದ ಯೋಜನೆಯಂತೆ ಮಾರ್ಚ್ 31, 2021ರವರೆಗೆ ಠೇವಣಿ ಮೇಲೆ ಬಡ್ಡಿ ದೊರೆಯುವ ಸಾಧ್ಯತೆಯಿದೆ. ಹಾಗಿದ್ದಲ್ಲಿ ದೊರೆಯಬಹುದಾದ ಬಡ್ಡಿಯೂ ಸೇರಿದ ಮೊತ್ತಕ್ಕೆ ಆದ್ಯತಾ ಷೇರು ಮತ್ತು ಇಕ್ವಿಟಿ ವಾರಂಟ್ ದೊರೆಯಲಿದೆ. ಅಂತಹ ಬಡ್ಡಿಯನ್ನು ಕೂಡಾ ಆದಾಯವೆಂದು ಪರಿಗಣಿಸಬಹುದು. ಈ ಬಗ್ಗೆ ರಿಜರ್ವ್ ಬ್ಯಾಂಕಿನ ಸ್ಪಷ್ಟ ಮಾರ್ಗಸೂಚಿಗೆ ಕಾಯಬೇಕಾಗಿದೆ. ಇದರಿಂದಾಗಿ, ಆರ್ಥಿಕ ವರ್ಷ 2022-23ರಲ್ಲಿ ಬ್ಯಾಂಕಿನ ಲಾಭ ಮತ್ತು ಸಿ.ಆರ್.ಎ.ಆರ್. ವೃದ್ಧಿಯಾಗಲಿದೆ ಮತ್ತು ಮುಂದಿನ ವರ್ಷದಿಂದ ಆದ್ಯತಾ ಷೇರು ಮತ್ತು ಇಕ್ವಿಟಿ ವಾರಂಟ್‌ಗಳಿಂದ ಬರುವ ಆದಾಯ ತೀರಾ ಕಡಿಮೆ ಇರುತ್ತದೆ.

ಅಂತಹ ನ್ಯಾಯಾಲಯಗಳು ಈ ಕಾಯ್ದೆಯಡಿ ಕಾರ್ಯನಿರ್ವಹಿಸುತ್ತವೆ.

ಸಕ್ಷಮ ನ್ಯಾಯಾಲಯದ ಅಧಿಕಾರವೇನು?

- ಸಕ್ಷಮ ಪ್ರಾಧಿಕಾರ ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡ ಆದೇಶವನ್ನು ಸ್ಥಿರೀಕರಿಸುವ ಅಥವಾ ತೆರವುಗೊಳಿಸುವ ಅಧಿಕಾರ.
- ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ಸೂಕ್ತ ವಿಚಾರಣೆ ನಡೆಸಿ ವಿಲೇವಾರಿ ಮಾಡಿ ಬಂದ ಹಣವನ್ನು ಠೇವಣಿದಾರರಿಗೆ ಹಿಂತಿರುಗಿಸಲು ಕ್ರಮ ಕೈಗೊಳ್ಳುವ ಅಧಿಕಾರ.
- ಮುಟ್ಟುಗೋಲು ಆದೇಶ ಹೊರಡಿಸುವ ಮೊದಲು ಪರಭಾರಿಯಾದ ಆಸ್ತಿಗಳನ್ನು ಮುಟ್ಟುಗೋಲು ಆದೇಶ ಹೊರಡಿಸಲೂ ಸಹ ಅಧಿಕಾರ.
- ಸಕ್ಷಮ ಪ್ರಾಧಿಕಾರದ ಶಿಫಾರಸ್ಸಿನಿಂದ ಸಿಬಿಐ ಈ ಕಾಯ್ದೆಯಡಿಯ ಅಪರಾಧಗಳ ತನಿಖೆ ನಡೆಸಬಹುದಾಗಿದೆ.
- ಈ ಕಾಯ್ದೆಯಡಿ "ಅಪರಾಧ" ಎಂದು ಘೋಷಿಸಿರುವ ಕೃತ್ಯ ಎಸಗಿದ ಸಂದರ್ಭದಲ್ಲಿ ಪೊಲೀಸರಿಗೆ ಯಾವುದೇ ಸ್ಥಳ, ಕಟ್ಟಡ ಪ್ರವೇಶಿಸಿ ಹುಡುಕಾಟ ನಡೆಸಿ ದಾಖಲೆ ಅಥವಾ ಆಸ್ತಿಗಳನ್ನು ವಶಕ್ಕೆ ಪಡೆಯುವ ಅಧಿಕಾರ ಇದೆ. ಬೀಗ, ಬಾಗಿಲು ಒಡೆದು ಪ್ರವೇಶಿಸುವ ಅಧಿಕಾರವೂ ಇದೆ. ತುರ್ತು ಸ್ಥಿತಿಯಲ್ಲಿ ವಾರಂಟ್ ಇಲ್ಲದೆಯೂ ಈ ಕೆಲಸ ಮಾಡುವ ಅಧಿಕಾರವಿದೆ. ಬ್ಯಾಂಕ್ ಖಾತೆ ಸ್ಥಗಿತಕ್ಕೂ ಕ್ರಮ ಕೈಗೊಳ್ಳಬಹುದು.

ಸಕ್ಷಮ ಪ್ರಾಧಿಕಾರದ ಅಥವಾ ಸಕ್ಷಮ ನ್ಯಾಯಾಲಯದ ಆದೇಶದ ವಿರುದ್ಧ

ಅಪೀಲಿಗೆ ಅವಕಾಶವಿದೆಯೇ?

- ಸಕ್ಷಮ ನ್ಯಾಯಾಲಯದ ಆದೇಶದ ವಿರುದ್ಧ ಉಚ್ಚ ನ್ಯಾಯಾಲಯಕ್ಕೆ ಅಪೀಲು ನಿರ್ಧರಿಸುವ ಅಧಿಕಾರವಿದೆ.
- ಸಕ್ಷಮ ಪ್ರಾಧಿಕಾರ ಅಥವಾ ಸರ್ಕಾರಗಳು ಸಹ ಸಕ್ಷಮ ನ್ಯಾಯಾಲಯದ

ಆದೇಶದ ವಿರುದ್ಧ ಉಚ್ಚ ನ್ಯಾಯಾಲಯಕ್ಕೆ ಅಪೀಲು ಸಲ್ಲಿಸಬಹುದು.

ಜಾಹೀರಾತು ಪ್ರಕಟಣೆಯೂ ಅಪರಾಧ : ಯಾವುದೇ ಪತ್ರಿಕೆಯು ಅನಿಯಂತ್ರಿತ ಠೇವಣಿ ಯೋಜನೆಗಳ ಬಗ್ಗೆ ಜಾಹೀರಾತು ಪ್ರಕಟಿಸಿದಲ್ಲಿ ಅಥವಾ ಲೇಖನ ಪ್ರಕಟಿಸಿದಲ್ಲಿ ಸರ್ಕಾರವು ಅಂತಹ ಪತ್ರಿಕೆಗೆ ಉಚಿತವಾಗಿ ಅದನ್ನು ನಿರಾಕರಿಸುವ ಜಾಹೀರಾತನ್ನು ಅದೇ ಪ್ರಮಾಣದಲ್ಲಿ ಪ್ರಕಟಿಸಬೇಕೆಂದು ನಿರ್ದೇಶಿಸಬಹುದು.

ಈ ಕಾಯ್ದೆ ಜಾರಿಯಿಂದ ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ, ಸಹಕಾರ ಸಂಘಗಳ ಕಾಯ್ದೆಗಳ (ಸೌಹಾರ್ದ ಸಹಕಾರಿಯೂ ಸೇರಿದಂತೆ) ಮೇಲೆ ಏನು ಪರಿಣಾಮವಾಗುತ್ತದೆ?

ಸಹಕಾರ ಸಂಘಗಳು (ಸೌಹಾರ್ದ ಸಹಕಾರಿಯೂ ಸೇರಿದಂತೆ) ಮತದಾನದ ಹಕ್ಕು ಹೊಂದಿದ ಸದಸ್ಯರಿಂದ ಮಾತ್ರ ಠೇವಣಿ ಸ್ವೀಕರಿಸಬಹುದಾಗಿದೆ. ಸಹ ಸದಸ್ಯ ಮತ್ತು ನಾಮ ಮಾತ್ರ ಸದಸ್ಯರಿಂದ ಠೇವಣಿ ಸ್ವೀಕರಿಸಲು ಅವಕಾಶವಿಲ್ಲ. ಒಂದು ವೇಳೆ ಸಹ ಸದಸ್ಯರಿಂದ ಮತ್ತು ನಾಮ ಮಾತ್ರ ಸದಸ್ಯರಿಂದ ಠೇವಣಿ ಸ್ವೀಕರಿಸಿದಲ್ಲಿ ಅದು ಶಿಕ್ಷಾರ್ಹ ಅಪರಾಧವಾಗುತ್ತದೆ. ಅಲ್ಲದೇ ಸಕ್ಷಮ ಪ್ರಾಧಿಕಾರವು ಅಗತ್ಯ ಕ್ರಮಗಳನ್ನು ಕೈಗೊಂಡು ಠೇವಣಿದಾರರಿಗೆ ಅವರ ಹಣ ಮರುಪಾವತಿಸಲು ಕ್ರಮ ಕೈಗೊಳ್ಳಲು ಈ ಕಾಯ್ದೆಯಲ್ಲಿ ಅವಕಾಶವಿದೆ. ಧನಾತ್ಮಕವಾಗಿ ಪತ್ತಿನ ಸಹಕಾರಿಗಳಲ್ಲಿ ಠೇವಣಿ ಇಡುವಲ್ಲಿ ಅದರ ಸದಸ್ಯರ ವಿಶ್ವಾಸಾರ್ಹತೆ ಹೆಚ್ಚಬಹುದು ಮತ್ತು ಠೇವಣಿ ಸುರಕ್ಷಿತ ಎಂಬ ಭಾವನೆ ಮೂಡಿ ಠೇವಣಿ ಪ್ರಮಾಣ ಹೆಚ್ಚಬಹುದು. ಪತ್ತಿನ ಸಹಕಾರಿಗಳಲ್ಲಿ ಆರ್ಥಿಕ ಶಿಸ್ತು ಇನ್ನೂ ಹೆಚ್ಚಬಹುದು.

ರಿಜರ್ವ್ ಬ್ಯಾಂಕಿನ ಎಚ್ಚರಿಕೆ : ಸಹಕಾರ ಸಂಘಗಳು ಸದಸ್ಯರಲ್ಲದ, ನಾಮಮಾತ್ರದ ಸದಸ್ಯರ ಹಾಗೂ ಸಹ ಸದಸ್ಯರಿಂದ ಠೇವಣಿ ಸ್ವೀಕರಿಸುವುದು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949ರ ಉಲ್ಲಂಘಿಸಿ ಎಂದು ರಿಜರ್ವ್ ಬ್ಯಾಂಕು ಎಚ್ಚರಿಕೆ ನೀಡಿದೆ.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವ, ಮಲಬಾರ್ ಟ್ರೇ ಟೋಡ್ ಎಂಬ ಅಪರೂಪದ, ಅಳಿವಿನ ಅಂಚಿನಲ್ಲಿರುವ ಪ್ರಭೇದದ ಕಪ್ಪೆಯನ್ನು ರಾಜ್ಯ ಕಪ್ಪೆಯನ್ನಾಗಿ ಘೋಷಣೆ ಮಾಡಬೇಕೆಂದು ತಜ್ಞರು ಹೇಳಿದ್ದಾರೆ.
- ಇತ್ತೀಚೆಗೆ ಸಪ್ತಪದಿ ತುಳಿದ ರಾಜಸ್ಥಾನದ ವಧು ಅಂಜಲಿ ತನ್ನ ವರದಕ್ಷಿಣೆಗಾಗಿ ಮೀಸಲಿಟ್ಟ ರೂ.75 ಲಕ್ಷ ಮೊತ್ತವನ್ನು ಹೆಣ್ಣು ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸುವ ಸಲುವಾಗಿ ಬಾಲಕಿಯರ ಹಾಸ್ಟೆಲ್ ನಿರ್ಮಾಣಕ್ಕೆ ನೀಡಿದ್ದಾಳೆ.
- ಕೇರಳದ ಮಹಿಳೆ ರಾಮ್ಲಾ ತನ್ನ 26ನೇ ವಯಸ್ಸಿನಲ್ಲಿ ಎಸೆಸೆಲ್ಲಿ ಪರೀಕ್ಷೆ ಪಾಸು ಮಾಡಿ, ನಂತರ ಸ್ನಾತಕೋತ್ತರ ಪದವಿಯನ್ನೂ ಪಡೆದು ಈಗ ಶಿಕ್ಷಕಿಯಾಗಿದ್ದಾರೆ.
- ಜಾರ್ಖಂಡ್‌ನ ಧನ್ವಾಡ್‌ನಲ್ಲಿನ ಕೇಂದ್ರೀಯ ಗಣಿಗಾರಿಕೆ ಮತ್ತು ಇಂಧನ ಸಂಶೋಧನಾ ಸಂಸ್ಥೆಯಲ್ಲಿನ ವಿಜ್ಞಾನಿಗಳು ಕಲ್ಲಿದ್ದಲಿನಿಂದ

ಆಭರಣಗಳನ್ನು ತಯಾರಿಸುವ ವಿಧಾನವನ್ನು ಕಂಡುಹಿಡಿದಿದ್ದು, ಇದು ಅಲಂಕಾರಿಕ ಹಾಗೂ ಹಗುರ ಮಾತ್ರವಲ್ಲದೆ ದೀರ್ಘ ಬಾಳಿಕೆಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

- ಕಳೆದೊಂದು ವಾರದಿಂದ ಒಮ್ಮೆಕ್ರಾನ್ ಎಂಬ ರೂಪಾಂತರಿ ಕೊರೋನಾ ವೈರಸ್ ಕಾಣಿಸಿಕೊಂಡಿದೆ. ಒಮ್ಮೆಕ್ರಾನ್ ಇಡೀ ಸಮುದಾಯಕ್ಕೆ ಬಂದಾಗ ವೇಗವಾಗಿ ಹರಡಬಹುದು ಎಂಬ ಮಾಹಿತಿಯಿದೆ.
- ಬೆಂಗಳೂರಿಗೆ ಆಗಮಿಸಿರುವ ದಕ್ಷಿಣ ಆಫ್ರಿಕನ್ನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ರಾಜ್ಯದ ಆರೋಗ್ಯ ಅಧಿಕಾರಿಗಳಲ್ಲಿ “ಒಮ್ಮೆಕ್ರಾನ್” ರೂಪಾಂತರಿಯ ಭೀತಿ ಎದುರಾಗಿದೆ.
- ಭಾರತದಲ್ಲಿ ಇದೇ ಮೊದಲ ಬಾರಿಗೆ ಲಿಂಗಾನುಪಾತದಲ್ಲಿ ಹೆಚ್ಚಳ ಕಂಡಿದೆ. ಆದರೆ, ಪುರುಷರಿಗಿಂತ ಮಹಿಳೆಯರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಭಾರತದಲ್ಲಿ ಪ್ರತಿ 1000 ಪುರುಷರಿಗೆ 1020 ಮಹಿಳೆಯರು ಲಭ್ಯರಿದ್ದಾರೆ.

ಹಿ ದು ಗ ರ ಅ ನಿ ಸಿ ಕೆ . . .



ಅರಾಜಕ ನೀತಿಗಳೇ ಕಾರಣವಾಗಿದೆ : ಮಧ್ಯಮ ವರ್ಗದವರಿಗೆ ವಿರುದ್ಧವೇ ಇರುವ ಜೀವನ ವೆಚ್ಚ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೆಲಸ ಕಳೆದುಕೊಳ್ಳುವ ಭೀತಿ, ಸಾಲದ ಸುಳಿಗಳಿಂದಾಗಿ ತಮ್ಮ ವೇತನದಲ್ಲಿ ಉಳಿತಾಯವೂ ಮಾಡಲು ಸಾಧ್ಯವಾಗದೇ ಮಾಸಾಂತಕ್ಕೆ ಜೇಬು ಖಾಲಿ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನುವುದು ನಿಜ. ಇದಕ್ಕೆ ದೇಶವನ್ನು ಮುನ್ನಡೆಸುತ್ತಿರುವವರ ಅರಾಜಕ ನೀತಿಗಳೇ ಕಾರಣವಾಗಿದೆ.

► ಎಲ್. ಕಮಲ ನಾಗರಾಜ್, ಬೆಂಗಳೂರು

10 ರೂ. ನಾಣ್ಯಕ್ಕೆ ಭಯವೇಕೆ : 2005ರಲ್ಲಿ ಚಲಾವಣೆಗೆ ಬಂದ 10 ರೂಪಾಯಿ ನಾಣ್ಯಗಳ ಬಳಕೆ ಆರಂಭದಲ್ಲಿ ಉತ್ತಮವಾಗಿತ್ತು. ಆದರೆ ಕಳೆದ ಮೂರು ವರ್ಷಗಳಿಂದ ಜನ ಈ ಹತ್ತು ರೂಪಾಯಿ ನಾಣ್ಯ ತೆಗೆದು ಕೊಳ್ಳಲು ಹಿಂದೆಬಂದು ಹಾಕುತ್ತಿದ್ದಾರೆ. ಈ ನಾಣ್ಯ ಯಾವುದೇ ರೀತಿಯ ನಿಷೇಧಕ್ಕೆ ಒಳಗಾಗಿಲ್ಲವೆಂದು ಆರ್‌ಬಿಐ ಪದ ಪದೇ ಹೇಳುತ್ತಿದ್ದರೂ, ಜನ ಇದನ್ನು ಕೇಳುವ ಮನಸ್ಸಿರಲಿಲ್ಲ ಇಲ್ಲ. ಅವರಿಗೆ ನಾಣ್ಯ ಅಮಾನ್ಯೀಕರಣದ ಭಯ ಕಾಡುತ್ತಿರುವಂತಿದೆ !

► ವಿಶ್ವನಾಥ ಹಿರೇಮಠ, ಬೆಳಗಾವಿ

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, # 35, 3rd Cross, Sudhamanagar, Bangalore - 560027.